



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೫ Part - V	ಬೆಂಗಳೂರು, ಗುರುವಾರ, ೨೧, ನವೆಂಬರ್, ೨೦೨೪(ಕಾರ್ತಿಕ, ೩೦, ಶಕವರ್ಷ, ೧೯೪೬) BENGALURU, THURSDAY, 21, NOVEMBER, 2024 (KARTHIKA, 30, SHAKAVARSHA, 1946)	ಸಂ. ೫೬೫ No.565
---------------------	--	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಇಡಿ 92 ಡಿಸಿಇ 2023 (ಇ)

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ:21-11-2024.

ಅಧಿಸೂಚನೆ

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57,700-1,82,400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.

ವಿಷಯ: ZOO-Zoology

ಹುದ್ದೆ: Regular

ವೃಂದ: NON-HK (ಸಾಮಾನ್ಯ ಮಿಕ್ಕುಳಿದ ವೃಂದ)

Sl. No.	Dated 03.11.2023 Govt. Notification Sl. No.	NAME	DOB	SELECTED CATEGORY
1	01	AKSHAY V DESHPANDE	04-05-1992	GM
2	02	MALLIKHARJUNA RAO NAMBURI	09-06-1985	GM
3	03	PRABHAKAR	17-05-1978	GM

(೧)

4	04	PRADEEPKUMAR S	20-05-1994	GM
5	05	BHANUMATHI K T	07-03-1986	GMW
6	06	PURUSHOTHAM RAJ N	01-12-1991	2AG
7	07	ISHWARA PRASAD K S	24-05-1982	GMK
8	08	ANUSHA V UDUPA	05-05-1995	GMW
9	09	PARVATI ALLOLLI	27-08-1994	GMW
10	10	LAXMAN HANJI	12-03-1997	GMR
11	11	POORNIMA K	28-07-1978	GMW
12	12	GURUNATH BIDARI	20-05-1998	GMR
13	13	NAVYA G	10-12-1996	GMR
14	14	JAYEEDABI KHANBOGI	15-12-1995	GMR
15	15	LINGARAJU R	02-07-1991	SCG
16	16	SARJAN H N	27-07-1990	3AR
17	17	ANURAG BAHUBALI SAMAJE	31-08-1995	3BR
18	18	GURUDEV MALI	18-06-1996	2AR
19	19	SINDHUSHREE D H	06-04-1998	2AW
20	20	SHIVARAM Y	08-03-1997	SCG
21	22	MRUTHYUNJAYA N B	12-03-1977	STR
22	23	NANDINI H S	11-05-1987	SCW
23	24	GEETHANJALI G	24-10-1994	SCW
24	25	TILAK D M	14-08-1992	SCR
25	26	JAYADURGI	30-09-1994	1R
26	27	NAVEED AHAMED	08-10-1997	2BR

ವಿಷಯ: ZOO-Zoology
ಹುದ್ದೆ: Regular
ವೃಂದ: HK (ಸ್ಥಳೀಯ ವೃಂದ)

Sl. No.	Dated 03.11.2023 Govt. Notification Sl. No.	NAME	DOB	SELECTED CATEGORY
27	01	SALIM	08-06-1993	GMH
28	02	BHOOMIKA A	23-09-1997	GMHW
29	03	RAVIKIRAN K M	20-01-1992	1H

ವಿಷಯ: BOT-Botany
ಹುದ್ದೆ: Regular
ವೃಂದ: NON-HK (ಸಾಮಾನ್ಯ ಮಿಕ್ಕುಳಿದ ವೃಂದ)

Sl. No.	Dated 03.11.2023 Govt. Notification Sl. No.	NAME	DOB	SELECTED CATEGORY
30	01	DIVYA DAMODAR SHANBHAG	23-10-1993	GMW
31	02	SOMASHEKAR ACHAR KG	18-04-1984	GM
32	03	SRIKANTHA A V	03-11-1982	GM
33	04	TEJASHWINI RANGAPPA REDDY	05-01-1997	GMW
34	05	RAJASHEKARA MURTHY H M	03-04-1980	GM
35	06	NAVEEN KUMAR D N	13-10-1996	GM
36	07	GANESH V SHENDYE	08-08-1982	GMK
37	08	KARUNYA SHETTY S	22-06-1990	GMW
38	09	M C ANILKUMAR	09-05-1994	GM
39	10	RAGHUHAR M	21-07-1992	GMR
40	11	NITHISH S A	12-03-1985	GM
41	12	KARTHIK B R	26-04-1996	GM

42	13	MANJUNATHA S	09-08-1993	GM
43	14	BHARATHI HALU	15-08-1983	GMW
44	15	BLESITA OLIVIA CARDOZA	28-09-1995	GMW
45	16	ROOPA S	09-03-1977	GMW
46	17	POORNIMA JYOTHI D CUNHA	20-03-1981	GMW
47	18	NAGARAJ	25-06-1988	2AG
48	19	AMJAD M S	06-06-1990	GMR
49	20	SHILPA SHANKAR HONNALLI	26-08-1997	GMR
50	21	SAHANA M	08-09-1993	2AW
51	22	ASHWINI RAMGOND RAMPUR	02-02-1995	GMR
52	23	SUPRIYA K	11-07-1986	GMR
53	24	VANAMALA	19-05-1978	3BW
54	25	ASHWINI R	20-01-1985	3AW
55	26	CHAITHRA	05-09-1995	STW
56	29	PRATHIBHA M P	24-11-1997	SCW
57	31	ANUSHA MUDAKANGOUDA PATIL	28-05-1999	2AW
58	32	RAHULA LAMBANI	19-05-1996	SCR
59	33	KAVYA D	31-12-1996	SCW
60	34	MANJUNATH SHANKAR NAIK	10-10-1990	2AR
61	35	SUNIL P J	09-04-1980	3BR
62	36	MALLIKARJUN V CHATTER	01-06-1992	2AR
63	37	SHRUTHI L S	22-11-1994	SCW

64	38	KAVITHA H G	01-06-1989	SCG
65	39	SADIYA KHAN	20-11-1998	2BW
66	40	NAGESH V	13-07-1989	SCG
67	41	RAVI KUMAR S R	13-03-1993	STR
68	42	RAJESHWARI P	15-04-1989	SCG
69	43	MARUTI AMBIGER	08-05-1988	1R
70	44	KOUSHIK D	07-09-1995	GM-PH-L
71	45	P H NAGEENA	17-11-1987	2BR

ವಿಷಯ: BOT-Botany

ಹುದ್ದೆ: Group-C

ವೃಂದ: NON-HK (ಸಾಮಾನ್ಯ ಮಿಕ್ಕುಳಿದ ವೃಂದ)

Sl. No.	Dated 03.11.2023 Govt. Notification Sl. No.	NAME	DOB	SELECTED CATEGORY
72	01	PARVEEN	16-09-1976	GM

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು. ಅಭ್ಯರ್ಥಿಗಳು ಸ್ಥಳ ನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದಿಂದ ವೇತನ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗದಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

- ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ರನ್ವಯ ಹಾಗೂ ಕರ್ನಾಟಕ ನಾಗರಿಕ ಸೇವಾ (ಜೈಷ್ಠತೆ) ನಿಯಮಗಳು, 1957 ರ ನಿಯಮ (5) ರನ್ವಯ

- ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 92 ಡಿಸಿಇ 2023 (ಇ) ದಿನಾಂಕ:03.11.2023 ರಲ್ಲಿ ಪ್ರಕಟಿಸಿರುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಜೇಷ್ಠತೆಯು ಅಂತಿಮವಾಗಿರುತ್ತದೆ.
2. ದಿನಾಂಕ:03.11.2023 ರಂದು ಪ್ರಕಟಿಸಿರುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ/ಜೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜೇಷ್ಠತೆಯನ್ನು ಕ್ಲೇಮು ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.
 3. ನೇಮಕಗೊಂಡ ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು.
 4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.
 5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.
 6. ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವೆಗಳು (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರನ್ವಯ ಹಾಗೂ ಸದರಿ ನಿಯಮಗಳಿಗೆ ಸರ್ಕಾರವು ಕಾಲ ಕಾಲಕ್ಕೆ ಹೊರಡಿಸಿರುವ/ಹೊರಡಿಸುವ ನಿಯಮಗಳನ್ವಯ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.
 7. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ.
 8. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಪ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.
 9. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.
 10. ಅಭ್ಯರ್ಥಿಗಳು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಿರುವುದಿಲ್ಲ.
 11. ಸರ್ಕಾರದ ಆದೇಶ ಸಂಖ್ಯೆ ಎಫ್‌ಡಿ (ಎಸ್.ಪಿ.ಎಲ್) 04 ಪಿಇಟಿ 2005, ದಿನಾಂಕ:31.05.2006 ರಲ್ಲಿನ ಹೊಸ ಪಿಂಚಣಿ ಯೋಜನೆ (NPS) ವ್ಯಾಪ್ತಿಗೆ ಅನ್ವಯವಾಗುತ್ತದೆ.
 12. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಸಿಬ್ಬಂದಿಗಳು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 252(ಬಿ) ರನ್ವಯ ಸೇವೆಯಿಂದ ಬಿಡುಗಡೆ ಹೊಂದಿ, ಸ್ಥಳ ನಿಯುಕ್ತಿಗೊಳಿಸಲಾದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು. ಈ ಬಗ್ಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸತಕ್ಕದ್ದು.
 13. ಅಭ್ಯರ್ಥಿಗಳು ನೀಡಿರುವ/ನೀಡುವ ಯಾವುದೇ ಮಾಹಿತಿ / ದಾಖಲಾತಿಗಳು ಯಾವುದೇ ಸಮಯದಲ್ಲಿ ತಪ್ಪು / ನಕಲಿ ಎಂದು ಕಂಡುಬಂದಲ್ಲಿ ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ನಿಯಮ 20 ರನ್ವಯ ಅಂತಹವರನ್ನು ಯಾವುದೇ ಮುನ್ಸೂಚನೆ ನೀಡದೇ ನೇಮಕಾತಿ ಆದೇಶವನ್ನು ರದ್ದುಪಡಿಸಿ, ತಕ್ಷಣದಿಂದಲೇ ಸೇವೆಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳಲಾಗುವುದು.

14. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.
15. ಈ ನೇಮಕಾತಿ ಆದೇಶವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ರಿಟ್ ಅರ್ಜಿಗಳ ಸಂಖ್ಯೆ: 2034/2024, 1633/2024, 1900/2024, 1464/2024, 3455/2024, 5191/2024, 24247/2024 ರ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಹಾಗೂ ಸದರಿ ನೇಮಕಾತಿ ಅಧಿಸೂಚನೆಯ ಕುರಿತಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಎಲ್ಲಾ ಪೀಠಗಳಲ್ಲಿ ದಾಖಲಾಗಿರುವ ರಿಟ್ ಅರ್ಜಿ/ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪರಿಶೀಲನೆಗೆ ಒಳಪಟ್ಟಿರುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಸಂಜಯ್.ಬಿ.ಎಸ್.)

ಸರ್ಕಾರದ ಅಧೀನ ಕಾರ್ಯದರ್ಶಿ,
ಉನ್ನತ ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ).